



ಕರ್ನಾಟಕ ಸರ್ಕಾರ
(ವಾಣಿಜ್ಯ ತೆರಿಗೆಗಳ ಇಲಾಖೆ)

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರವರ ಕಛೇರಿ (ಆಡಳಿತ) ಮೌ.ತೆ.ವಿ-3, ಕೊರಡಿ
ಸಂಖ್ಯೆ: 205, 2ನೇ ಮಹಡಿ, ಟಿ.ಟಿ.ಎಂ.ಸಿ. ಬಿ-ಬ್ಲಾಕ್, ಶಾಂತಿನಗರ,
ಬೆಂಗಳೂರು-560027. ದೂರವಾಣಿ: 080-22221048, ಪ್ಯಾಕ್ಸ್: 080-22221184.

ಸಂಖ್ಯೆ : ವಾ.ತೆ.ಜಂ.ಆ(ಆ)/ಡಿ.ವಿ.ಓ-3/ಎಫ್3/ಸಿ.ಆರ್- 04/2016-17

ದಿನಾಂಕ: 19/05/2016

ಟೆಂಡರ್ ಅಧಿಸೂಚನೆ

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು (ಆಡಳಿತ), ಮೌ.ತೆ.ವಿ-3, ಶಾಂತಿನಗರ, ಬೆಂಗಳೂರು-27 ಈ ವಿಭಾಗದ ಉಪಯೋಗಕ್ಕಾಗಿ ಒಟ್ಟು 14 ವಾಹನಗಳ ಸೇವೆಯ ಅಗತ್ಯತೆ ಇರುತ್ತದೆ. ಆದುದರಿಂದ, ಅಂಗೀಕೃತ ಟ್ರಾವೆಲ್ ಏಜೆನ್ಸಿ / ಸಂಸ್ಥೆ / ಸ್ವಂತ ವಾಹನಗಳನ್ನು ಹೊಂದಿರುವ ಹಾಗೂ ತಾವೇ ಆ ವಾಹನಕ್ಕೆ ಚಾಲಕರಾಗಿರುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ವಾಹನಗಳಿಗೆ ಸಂಬಂಧಪಟ್ಟ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸುವುದು. ಸರ್ಕಾರದ ಆದೇಶ ಸಂಖ್ಯೆ: ಡಿಪಿಎಆರ್ 96 ಶೀವಾನಿ 2012 ದಿನಾಂಕ: 23/8/2012 ರಲ್ಲಿ ತಿಳಿಸಿರುವ ನಿಯಮಗಳನ್ವಯ, 2011 ಮತ್ತು ನಂತರದ ಮಾದರಿಯ Yellow board Taxi (Tata Indica/Vista, Maruthi Swift, Toyota Liva & any other Hatch back vehicles) ವಾಹನಗಳ ಸೇವೆಯನ್ನು ಮಾತ್ರ ಪಡೆಯಲಾಗುವುದು. ವಾಹನ ಮಾಲೀಕ/ಚಾಲಕರಿಗೆ ಮಾಸಿಕ ರೂ. 25,000/- ಗುತ್ತಿಗೆ ಮೊತ್ತ ನೀಡಿಕೆ. ಆಧಾರದ ಮೇಲೆ ಪಡೆಯಲು ನಿಶ್ಚಯಿಸಲಾಗಿರುತ್ತದೆ. ಟೆಂಡರ್‌ಗಳನ್ನು ಸ್ವೀಕರಿಸುವ ಅಧಿಕಾರಿಯು ಯಾವುದೇ ಕಾರಣ ನೀಡದೇ ಟೆಂಡರ್‌ನ್ನು ತಿರಸ್ಕರಿಸುವ ಅಧಿಕಾರವನ್ನು ಹೊಂದಿರುತ್ತಾರೆ. (1)ಟೆಂಡರ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/05/2016 ರ ಸಮಯ ಸಂಜೆ 4.30 ಗಂಟೆ (2) ಟೆಂಡರ್‌ನ ಬಿಡ್ಡಿನ ಲಕೋಟೆ ತೆರೆಯುವ ದಿನಾಂಕ: 28/05/2016 ರ ಸಮಯ ಸಂಜೆ 4.00 ಗಂಟೆ (3) ಟೆಂಡರ್‌ನ ಅವಧಿ ದಿನಾಂಕ: 01.06.2016 ರಿಂದ 31.03.2017 ರವರೆಗೆ, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ನೇರವಾಗಿ/ ದೂರವಾಣಿ ಸಂಖ್ಯೆ: 080-22221048 ಮೂಲಕ ಇಲ್ಲವೇ ಇಲಾಖೆಯ ಅಂತರ್ಜಾಲ <http://ctax.kar.nic.in> ಮುಖಾಂತರ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.

ಸಹಿ/-

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು (ಆಡಳಿತ),
ಮೌಲ್ಯ ವರ್ಧಿತ ತೆರಿಗೆ ವಿಭಾಗ-3, ಬೆಂಗಳೂರು.



ಕರ್ನಾಟಕ ಸರ್ಕಾರ
(ವಾಣಿಜ್ಯ ತೆರಿಗೆಗಳ ಇಲಾಖೆ)

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರವರ ಕಛೇರಿ (ಆಡಳಿತ) ಮೌ.ತೆ.ವಿ-3, ಕೊರಡಿ
ಸಂಖ್ಯೆ: 205, 2ನೇ ಮಹಡಿ, ಟಿ.ಟಿ.ಎಂ.ಸಿ. ಬಿ-ಬ್ಲಾಕ್, ಶಾಂತಿನಗರ,
ಬೆಂಗಳೂರು-560027. ದೂರವಾಣಿ: 080-22221048, ಪ್ಯಾಕ್ಸ್: 080-22221184.

ಖಾಸಗಿ ವಾಹನ ಮಾಲಿಕ / ಚಾಲಕರ ಹೊರಗುತ್ತಿಗೆ ಸೇವೆ ಪಡೆಯುವ ಟೆಂಡರ್ ಪ್ರಕಟಣೆಗೆ ಸಂಬಂಧಿಸಿದಂತೆ ಷರತ್ತು ಮತ್ತು ನಿಬಂಧನೆಗಳು

ಅ) ಟೆಂಡರ್ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು

1. ಅರ್ಜಿದಾರರ ಹೆಸರು, ವಿಳಾಸ ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು - 2
2. ವಿಳಾಸದ ದಾಖಲೆ (ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಆಧಾರ್ ಕಾರ್ಡ್/ಪಾಸ್ ಪೋರ್ಟ್ ಅಥವಾ ಚುನಾವಣಾ ಆಯೋಗ ಮತದಾನ ಪ್ರಕ್ರಿಯೆಗೆ ಅನುಮತಿಸುವ ಭಾವಚಿತ್ರ ಹೊಂದಿರುವ ಗುರುತಿನ ಚೀಟಿ)
3. ವಾಹನದ ನೋಂದಣಿ ಪುಸ್ತಕದ ಪ್ರತಿ
4. ವಾಹನದ ವಿಮಾ ಪಾಲಿಸಿಯ ಪ್ರತಿ
5. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನೀಡಿರುವ ವಾಹನ ಚಾಲನಾ ಪರವಾನಗಿ ಪ್ರತಿ
6. ರಸ್ತೆ ತೆರಿಗೆಯನ್ನು (Road Tax) ಸಂಬಂಧಿಸಿದ ಇಲಾಖೆಗೆ ಪಾವತಿಸಿರುವ ವಿವರದ ಪ್ರತಿ
7. ವಾಯು ಮಾಲಿನ್ಯ ಇಲಾಖೆಯವರು ನೀಡುವ ಪ್ರಮಾಣ ಪತ್ರ.

ಆ) ಟೆಂಡರ್ ಪ್ರಕಟಣೆಯ ಷರತ್ತು ಮತ್ತು ನಿಬಂಧನೆಗಳು

8. ಈ ಟೆಂಡರ್ ಅಧಿಸೂಚನೆಯಲ್ಲಿ ಇರುವ ಷರತ್ತುಗಳಲ್ಲದೇ ಸುಗಮ ಸೇವೆಯ ನಿರ್ವಹಣೆಗಾಗಿ ಬೇಕಾಗುವ ಇತರೆ ಯಾವುದೇ ಷರತ್ತುಗಳನ್ನು ವಿಧಿಸುವ ಅಧಿಕಾರವನ್ನು ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು(ಆಡಳಿತ), ಮೌಲ್ಯವರ್ಧಿತ ತೆರಿಗೆ ವಿಭಾಗ-3, ಶಾಂತಿನಗರ, ಬೆಂಗಳೂರು-560027 ಇವರು ಹೊಂದಿರುತ್ತಾರೆ.
9. ಅರ್ಹಗೊಂಡು ಆಯ್ಕೆಯಾದ ವಾಹನ ಮಾಲೀಕರು ತಮಗೆ ನೀಡಿದ ಕಾರ್ಯಾದೇಶದಂತೆ ಕಾರ್ಯನಿರ್ವಹಿಸದಿದ್ದಲ್ಲಿ ಇವರ ಸೇವೆಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ರದ್ದು ಪಡಿಸುವ ಅಧಿಕಾರವನ್ನು ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು(ಆಡಳಿತ), ಮೌಲ್ಯವರ್ಧಿತ ತೆರಿಗೆ ವಿಭಾಗ-3, ಶಾಂತಿನಗರ, ಬೆಂಗಳೂರು-560027 ಇವರು ಹೊಂದಿರುತ್ತಾರೆ.
10. ಅನಾರೋಗ್ಯವೂ ಸೇರಿದಂತೆ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ತಿಂಗಳಲ್ಲಿ ಎರಡು ದಿನ ಮಾತ್ರ ಕಛೇರಿ ಮುಖ್ಯಸ್ಥರಿಂದ / ಹಂಚಿಕೆಯಾದ ಅಧಿಕಾರಿಯವರಿಂದ ಅಥವಾ ವಾಹನ ಉಪಯೋಗಿಸುವ ಕಛೇರಿಯ ಅಧಿಕಾರಿಯವರಿಂದ ಅನುಮತಿ ಪಡೆದು, ಮಾಲೀಕ- ಚಾಲಕರು ರಜೆ ಪಡೆಯಬಹುದು. ಆ ಅವಧಿಯಲ್ಲಿ ಬದಲಿ ವಾಹನದ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಲೇಬೇಕು. ಈ ಬದಲಿ ವ್ಯವಸ್ಥೆಯು ರಜೆ ಅವಧಿಗೆ ಪೂರ್ಣಪ್ರಮಾಣದಲ್ಲಿ ಇರತಕ್ಕದ್ದು. ಇಲ್ಲದಿದ್ದರೆ, ಗೈರುಹಾಜರಿ ದಿವಸದ ಬಾಡಿಗೆ ಕಡಿತಗೊಳಿಸಲಾಗುವುದು. ಜೊತೆಗೆ ಸಾರ್ವತ್ರಿಕ ರಜೆ ದಿನಗಳಲ್ಲಿ ಅಗತ್ಯ ಬಿದ್ದಾಗ ತುರ್ತು ಕೆಲಸಗಳ ಸಂದರ್ಭಗಳಲ್ಲಿ ವಾಹನ ಚಾಲಕರು ಹೆಚ್ಚುವರಿ ಬಾಡಿಗೆಯನ್ನು ನಿರೀಕ್ಷಿಸದೆ ಕಛೇರಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು.

11. ಮಾಸಿಕ ಬಾಡಿಗೆ ಆಧಾರದ ಮೇಲೆ ಹಾಗೂ ಆದೇಶದಲ್ಲಿನ ದರಪಟ್ಟಿಗೆ ಒಳಪಟ್ಟು ಮಾತ್ರ ವಾಹನಗಳನ್ನು ಬಾಡಿಗೆಗೆ ಪಡೆಯಲಾಗುತ್ತದೆ.
12. ಮಾಲೀಕ-ಚಾಲಕರು ಕಟ್ಟುನಿಟ್ಟಾಗಿ ಸಮಯಪಾಲನೆ ಮಾಡತಕ್ಕದ್ದು. ಕಛೇರಿ ಅಧಿಕಾರಿಗಳು ಸಂಬಂಧಿಸಿದಂತೆ ಎಲ್ಲಾ ಕಛೇರಿ ಕಾರ್ಯ ನಿರ್ವಹಣೆಗೆ ಕಾಲಮಿತಿಯ ನಿರ್ಬಂಧವಿಲ್ಲದೆ ನಿರ್ವಹಿಸತಕ್ಕದ್ದು. ವಾಹನ ಉಪಯೋಗಿಸುವ ಕಛೇರಿಯ ಮುಖ್ಯಸ್ಥರು / ಹಂಚಿಕೆಯಾದ ಅಧಿಕಾರಿಯವರಿಂದ ಈ ಕುರಿತು ದೂರುಗಳು ಬಂದಲ್ಲಿ ಅಂತಹ ವಾಹನದ ಬಳಕೆಯನ್ನು ತಕ್ಷಣ ನಿಲ್ಲಿಸುವ ಅಥವಾ ಒಪ್ಪಂದವನ್ನು ರದ್ದುಪಡಿಸುವ ಅಧಿಕಾರ ಜಂಟಿ ಆಯುಕ್ತರಿಗಿರುತ್ತದೆ.
13. ಪ್ರತಿ ವಾಹನಕ್ಕೆ ಸಂಬಂಧಿಸಿದಂತೆ ನಿಗದಿತ ಲಾಗ್ ಪುಸ್ತಕವನ್ನು ನಿರ್ವಹಿಸಿ ಪ್ರತಿ ದಿನದ ಆರಂಭ ಮತ್ತು ಅಂತ್ಯದವರೆಗಿನ ವಾಹನ ಓಡಾಟದ ಸಂಬಂಧ ಈ ಪುಸ್ತಕದಲ್ಲಿ ಅಗತ್ಯ ದಾಖಲೆಗಳನ್ನು ನಮೂದಿಸಿ ವಾಹನವನ್ನು ಉಪಯೋಗಿಸಿದ ಅಧಿಕಾರಿಯವರಿಂದ ರಜು ಪಡೆಯತಕ್ಕದ್ದು.
14. ಉಪಯೋಗಿಸುವ ವಾಹನ ಓಡಾಟಕ್ಕೆ ಸಂಬಂಧಿಸಿದಂತೆ ಆಯಾ ದಿನದ ಆರಂಭಿಕ ಮತ್ತು ಅಂತಿಮ ಸಮಯದ ಗಣನೆ ಮತ್ತು ಕಿಲೋಮೀಟರ್‌ನ ಗಣನೆಯು ಆಯಾ ಕಛೇರಿಯ ಆವರಣದಿಂದ ಕಛೇರಿ ಕಾರ್ಯದ ನಿಮಿತ್ತ ಆ ವಾಹನ ಹೊರಡುವ ಕ್ಷಣದಿಂದ ಪ್ರಾರಂಭವಾಗುತ್ತದೆ ಹಾಗೂ ಆ ದಿನದ ಕಾರ್ಯ ಮುಗಿದ ಮೇಲೆ ಆದೇ ಸ್ಥಳಗಳಲ್ಲಿ ಕೊನೆಗೊಳ್ಳುತ್ತದೆ.
15. ಯಾವುದೇ ತಿಂಗಳಿನ ವಾಹನ ಬಾಡಿಗೆ ಹಣವನ್ನು ಅದರ ಮುಂದಿನ ತಿಂಗಳು ವಾಹನ ಮಾಲೀಕರು ಸಲ್ಲಿಸುವ ಬಿಲ್ಲಿನ ಆಧಾರದ ಮೇಲೆ ಪಾವತಿಸಲಾಗುವುದು. ಕಛೇರಿ ಮುಖ್ಯಸ್ಥರಿಂದ / ಹಂಚಿಕೆಯಾದ ಅಧಿಕಾರಿಯವರಿಂದ ವಾಹನದ ಲಾಗ್ ಪುಸ್ತಕದ ಆ ತಿಂಗಳಿಗೆ ಸಂಬಂಧಿಸಿದಂತೆ ವಾಹನ ಚಾಲನೆಯ ಬಗೆಗಿನ ದೃಢೀಕೃತವಾದ ನಕಲು ಪ್ರತಿ ಮತ್ತು ವಾಹನ ಉಪಯೋಗಿಸಿದ ಕಛೇರಿಯ ಮುಖ್ಯಸ್ಥರು / ಹಂಚಿಕೆಯಾದ ಅಧಿಕಾರಿಯವರಿಂದ ಸೂಕ್ತ ಪ್ರಮಾಣ ಪತ್ರದ ಜೊತೆಗೆ ವಾಹನದ ಬಾಡಿಗೆಯ ಬಿಲ್ಲನ್ನು ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಸಲ್ಲಿಸತಕ್ಕದ್ದು.
16. ವಾಹನವನ್ನು ಸರ್ಕಾರಿ ಕೆಲಸಕ್ಕೆ ಉಪಯೋಗಿಸುವಾಗ “ಸರ್ಕಾರಿ ಕೆಲಸದ ಸೇವೆಯಲ್ಲಿ” ಎಂಬ ನಾಮಫಲಕವಿರಬೇಕು. ಪಾರ್ಕಿಂಗ್ ಶುಲ್ಕ ಇತ್ಯಾದಿಗಳನ್ನು ವಾಹನ ಮಾಲೀಕರೇ / ಚಾಲಕರೇ ಭರಿಸತಕ್ಕದ್ದು.
17. ವಾಹನದ ಯಾವುದೇ ಕಾನೂನು ಉಲ್ಲಂಘನೆಗೆ ವಾಹನ ಮಾಲೀಕರೇ ಜವಾಬ್ದಾರಾಗಿರುತ್ತಾರೆ.
18. ವಾಹನವು ಕಛೇರಿಯ ಕೆಲಸಕ್ಕೆ ಉಪಯೋಗಿಸಿದ ನಂತರ ಸಂಬಂಧಪಟ್ಟ ಅಧಿಕಾರಿಗಳಿಂದ ಕಾಲಕಾಲಕ್ಕೆ ಸರಿಯಾಗಿ ಉಪಯೋಗಿಸಿದ ವಿವರದೊಂದಿಗೆ ಟ್ರಿಪ್ ಶೀಟಿನಲ್ಲಿ ಭರ್ತಿ ಮಾಡಿ ಸಹಿ ಮಾಡುವುದು.
19. ಈ ಟೆಂಡರ್ ಅಧಿಸೂಚನೆಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು(ಆಡಳಿತ), ಮೌಲ್ಯವರ್ಧಿತ ತೆರಿಗೆ ವಿಭಾಗ-3, ಶಾಂತಿನಗರ, ಬೆಂಗಳೂರು-560027 ಇವರ ನಿರೀಯವೇ ಅಂತಿಮವಾಗಿರುತ್ತದೆ.
20. ಆದಾಯ ತೆರಿಗೆ, ಸೇವಾ ತೆರಿಗೆ ಹಾಗೂ ಮುಂದೆ ಉದ್ಭವಿಸಬಹುದಾದ ಯಾವುದೇ ರೀತಿಯಲ್ಲಿ ಸರ್ಕಾರಕ್ಕೆ ಕಠಾವಣೆ ಮಾಡಿ ಸಲ್ಲಿಸಬೇಕಾದ ಮೊತ್ತವನ್ನು ಕಡಿತಗೊಳಿಸಿ ಉಳಿದ ಮೊತ್ತವನ್ನು ಪಾವತಿಸಲಾಗುವುದು.
21. ಅಪೂರ್ಣ ವಿವರಗಳು ಹಾಗೂ ನಮೂದಿಸಿರುವ ದಾಖಲಾತಿಗಳನ್ನು ಸಲ್ಲಿಸದೇ ಇದ್ದ ಪಕ್ಷದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಸಹಿ/-

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು (ಆಡಳಿತ),
ಮೌಲ್ಯ ವರ್ಧಿತ ತೆರಿಗೆ ವಿಭಾಗ-3, ಬೆಂಗಳೂರು.